



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೫ Part - V	ಬೆಂಗಳೂರು, ಮಂಗಳವಾರ, ೨೫, ಫೆಬ್ರವರಿ, ೨೦೨೦ (ಫಾಲ್ಗುಣ ೬, ಶಕವರ್ಷ ೧೯೪೧) Bengaluru, TUESDAY, 25, FEBRUARY, 2020 (Phalguna 6, ShakaVarsha 1941)	ನಂ. ೬೧ No. 61
---------------------	---	------------------

ರಿಜಿಸ್ಟ್ರಾರ್ ಜನರಲ್‌ರವರ ಕಛೇರಿ, ಕರ್ನಾಟಕ ಉಚ್ಚ ನ್ಯಾಯಾಲಯ,  
ಅಂಬೇಡ್ಕರ್ ವೀಧಿ, ಬೆಂಗಳೂರು - 560 001

ಅಧಿಸೂಚನೆ ಸಂಖ್ಯೆ : ಸಿಜೆಆರ್ 1/2020

ದಿನಾಂಕ 25ನೇ ಫೆಬ್ರವರಿ 2020

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಗಳ ನೇಮಕಾತಿ

ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ: 26/03/2020

ಕರ್ನಾಟಕ ನ್ಯಾಯಿಕ ಸೇವಾ (ನೇಮಕಾತಿ) ನಿಯಮಗಳು, 2004 ಮತ್ತು 2011, 2015 ಮತ್ತು 2016ರ ತಿದ್ದುಪಡಿ ನಿಯಮಗಳ ಉಪಬಂಧಗಳ ಅಡಿಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು, ಪ್ರಸ್ತುತ ಇರುವ ಹಾಗೂ ಅನುಷಂಗಿಕ ಖಾಲಿ ಹುದ್ದೆಗಳೂ ಸೇರಿದಂತೆ ಸಿವಿಲ್ ನ್ಯಾಯಾಧೀಶರ 53 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆಯೆಂದು ಈ ಮೂಲಕ ಅಧಿಸೂಚಿಸಿದೆ.

## 1. ಕನಿಷ್ಠ ವಿದ್ಯಾರ್ಹತೆ ಮತ್ತು ವಯೋಮಿತಿ:

### ಎ. ನೇರ ನೇಮಕಾತಿ:

- ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.
- ಅಭ್ಯರ್ಥಿಗಳ ವಯಸ್ಸು, ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಸಂದರ್ಭದಲ್ಲಿ 38 ವರ್ಷ ವಯಸ್ಸು ಮತ್ತು ಇತರರ ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು.
- ಮಾಜಿ-ಸೈನಿಕ ಅಭ್ಯರ್ಥಿಗಳಿಗಾಗಿ, ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇರುತ್ತದೆ.

ಬಿ. ಸೇವಾ ನಿರತ ಅಭ್ಯರ್ಥಿಗಳ ನೇಮಕಾತಿ (ಉಚ್ಚ ನ್ಯಾಯಾಲಯ, ಜಿಲ್ಲಾ ನ್ಯಾಯಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮತ್ತು ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವ್ಯಾಜ್ಯ ನಿರ್ವಹಣೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಸರ್ಕಾರಿ ಪ್ರಾಸಿಕ್ಯೂಟರ್- ಹಾಗೂ -ಹೆಚ್ಚುವರಿ ಸರ್ಕಾರಿ ನ್ಯಾಯವಾದಿಗಳು) :

(ಎ) ಭಾರತದ ಕಾನೂನಿನ ಮೇರೆಗೆ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು.

(ಬಿ) ಅರ್ಜಿಗಳನ್ನು ಸಲ್ಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಸಂದರ್ಭದಲ್ಲಿ 43 ವರ್ಷಗಳ ವಯಸ್ಸು ಮತ್ತು ಇತರರ ಸಂದರ್ಭದಲ್ಲಿ 40 ವರ್ಷ ವಯಸ್ಸು ಮೀರಿರಬಾರದು.

(ಸಿ) ಉಚ್ಚ ನ್ಯಾಯಾಲಯದಲ್ಲಿ ಮತ್ತು ಜಿಲ್ಲಾ ನ್ಯಾಯಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಅಗತ್ಯ ವಿದ್ಯಾರ್ಹತೆಯನ್ನು ಹೊಂದಿರುವ ಎಲ್ಲಾ ಸೇವಾನಿರತ ಅಭ್ಯರ್ಥಿಗಳೂ, ಅವರ ವೃಂದ ತಾರತಮ್ಯವಿಲ್ಲದೆ ಎಲ್ಲರೂ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

(ಡಿ) ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವ್ಯಾಜ್ಯ ನಿರ್ವಹಣೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಸರ್ಕಾರಿ ಪ್ರಾಸಿಕ್ಯೂಟರ್- ಹಾಗೂ -ಹೆಚ್ಚುವರಿ ಸರ್ಕಾರಿ ನ್ಯಾಯವಾದಿಗಳೂ ಸಹ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

**ಟಿಪ್ಪಣಿ :** 1. ಸಿವಿಲ್ ನ್ಯಾಯಾಧೀಶರ ವೃಂದಕ್ಕೆ ಮಾಡುವ ನೇರ ನೇಮಕಾತಿಯು, ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಕಲ್ಪಿಸುವ, ಭಾರತ ಸಂವಿಧಾನದ 16(4) ಅಥವಾ 16(4ಎ) ಅನುಚ್ಛೇದದ ಅಡಿಯಲ್ಲಿ ಮಾಡಿದ ಯಾವುದೇ ಆದೇಶಕ್ಕೆ ಒಳಪಟ್ಟಿರುತ್ತದೆ.

2. ಸಿವಿಲ್ ನ್ಯಾಯಾಧೀಶರ ವೃಂದದ ನೇರ ನೇಮಕಾತಿಗಾಗಿ, ನಿಗದಿಪಡಿಸಿದ ವಿದ್ಯಾರ್ಹತೆಗೊಳಪಟ್ಟು, ಮೂಳೆ ಸಂಬಂಧಿತ (ಆರ್ಥೋಪಿಡ್) ವಿಕಲಚೇತನ ವ್ಯಕ್ತಿಗಳಿಗಾಗಿ (ಒಂದು ಕೈ (ಓಎ)/ ಒಂದು ಕಾಲು (ಓಎಲ್) / ಎರಡೂ ಕಾಲುಗಳು(ಬಿಎಲ್) ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ) 1% (ಶೇಕಡಾ ಒಂದು) ಮೀಸಲಾತಿಯನ್ನು ನೀಡಲಾಗಿದೆ.

2. ವೇತನ ಶ್ರೇಣಿ : ರೂ. 27700-770-33090-920-40450-1080-44770

53 ಖಾಲಿ ಹುದ್ದೆಗಳ ವರ್ಗೀಕರಣ

ಪ್ರವರ್ಗ	ಮೀಸಲು ರಹಿತ	ಮಹಿಳಾ ಅಭ್ಯರ್ಥಿ	ಕನ್ನಡ ಮಾಧ್ಯಮ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕ	ವಿಕಲ ಚೇತನರು	ಒಟ್ಟು
ಪರಿಶಿಷ್ಟ ಜಾತಿ	1	2	1	2	-	-	6
ಪರಿಶಿಷ್ಟ ಪಂಗಡ	-	-	-	-	-	1	1
ಪ್ರವರ್ಗ -I	-	1+3*	-	1+2*	2*	1*	2+8*
ಪ್ರವರ್ಗ- II(ಎ)	1	2	1	1	1	-	6
ಪ್ರವರ್ಗ-II (ಬಿ)	-	1	1*	3*	-	-	1+4*
ಪ್ರವರ್ಗ-III (ಎ)	-	1	-	-	-	1	2
ಪ್ರವರ್ಗ-III (ಬಿ)	1	-	-	-	1	-	2
ಸಾಮಾನ್ಯ ಅಭ್ಯರ್ಥಿ	7	6	1	5	2	-	21
ಒಟ್ಟು	10	13+3*	3+1*	9+5*	4+2*	2+1*	41+12*

(\*) ಚಿಹ್ನೆಯು ಬ್ಯಾಕ್‌ಲಾಗ್ ಹುದ್ದೆಗಳನ್ನು ಸೂಚಿಸುತ್ತದೆ

ಟಿಪ್ಪಣಿ: 1. 2014 ರಿಂದ 2019 ರವರೆಗಿನ ಒಟ್ಟು 6 ನೇಮಕಾತಿ ಪ್ರಕ್ರಿಯೆಯಲ್ಲಿ ಭರ್ತಿಯಾಗದೇ ಉಳಿದುಕೊಂಡಿರುವ ಪ್ರವರ್ಗ- II(ಎ) ಅಡಿಯಲ್ಲಿರುವ 32 ಹುದ್ದೆಗಳನ್ನು ಸರ್ಕಾರದ ಆದೇಶ ಸಂಖ್ಯೆ: ಎಲ್‌ಎಡ್‌ಬ್ಲ್ಯೂ 282 ಎಲ್‌ಎಸ್ 2018 ರ ಪ್ರಕಾರ ಈ ಒಂದು ಬಾರಿ ಹೊಸ ಹುದ್ದೆಗಳನ್ನಾಗಿ ಪರಿಗಣಿಸಲಾಗಿದೆ.

2. ಮೇಲ್ಕಂಡ ವರ್ಗೀಕರಣವನ್ನು, ಜಾರಿಯಲ್ಲಿರುವ ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ.

3. ನೇಮಕಾತಿ ವಿಧಾನ :- ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಮುಖ್ಯ ಲಿಖಿತ ಮತ್ತು ಮೌಖಿಕ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುತ್ತದೆ.

1. ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದ್ದು, ಅವುಗಳೆಂದರೆ, (ಎ) ಪೂರ್ವಭಾವಿ ಪರೀಕ್ಷೆ (ಬಿ) ಮುಖ್ಯ ಲಿಖಿತ ಪರೀಕ್ಷೆ ಮತ್ತು (ಸಿ) ಮೌಖಿಕ ಪರೀಕ್ಷೆಯಾಗಿರುತ್ತದೆ. ಪೂರ್ವಭಾವಿ ಪರೀಕ್ಷೆಯ ಅಂಕಗಳನ್ನು ಮುಖ್ಯ ಲಿಖಿತ ಪರೀಕ್ಷೆಗೆ ಅರ್ಹತೆ ಹೊಂದಲು ಮಾತ್ರ ಪರಿಗಣಿಸಲಾಗುತ್ತದೆ.

(ಎ) ಪೂರ್ವಭಾವಿ ಪರೀಕ್ಷೆ: ಪೂರ್ವಭಾವಿ ಪರೀಕ್ಷೆಯನ್ನು 100 ಅಂಕಗಳಿಗೆ ವಸ್ತುನಿಷ್ಠ ಮಾದರಿಯ ಪ್ರಶ್ನೆ ಪತ್ರಿಕೆಯ ರೂಪದಲ್ಲಿ ನಡೆಸಲಾಗುತ್ತದೆ ಮತ್ತು ಸದರಿ ಪರೀಕ್ಷೆಯ ಪಠ್ಯಕ್ರಮವು ಈ ಕೆಳಕಂಡಂತಿರುತ್ತದೆ, ಎಂದರೆ:-

ಭಾಗ - ಎ : ಸಿವಿಲ್ ಪ್ರಕ್ರಿಯಾ ಸಂಹಿತೆ, 1908;  
ವರ್ಗಾವಣೆಯ ಲಿಖಿತಗಳ ಅಧಿನಿಯಮ, 1981;  
ಸ್ವತ್ತು ವರ್ಗಾವಣೆ ಅಧಿನಿಯಮ, 1882;  
ಭಾರತೀಯ ಕರಾರು ಅಧಿನಿಯಮ, 1872;  
ನಿರ್ದಿಷ್ಟ ಪರಿಹಾರಗಳ ಅಧಿನಿಯಮ, 1963;

ಭಾರತದ ಸಂವಿಧಾನ; ಮತ್ತು  
ಕರ್ನಾಟಕ ಬಾಡಿಗೆ ಅಧಿನಿಯಮ, 1999.

ಭಾಗ - ಬಿ : ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1973;  
ಭಾರತೀಯ ದಂಡ ಸಂಹಿತೆ, 1860; ಮತ್ತು  
ಭಾರತೀಯ ಸಾಕ್ಷ್ಯ ಅಧಿನಿಯಮ, 1872.

ಭಾಗ - ಸಿ : ಸಾಮಾನ್ಯ ಜ್ಞಾನ - ತಾರ್ಕಿಕ ಮತ್ತು  
ಮನೋಸಾಮರ್ಥ್ಯ ಪರೀಕ್ಷೆ.

**(ಬಿ) ಮುಖ್ಯ ಲಿಖಿತ ಪರೀಕ್ಷೆ**

**(i) ಭಾಷಾಂತರ ಪತ್ರಿಕೆ ( ಗರಿಷ್ಠ ಅಂಕಗಳು 100)**

ಒಂದು ಭಾಷಾಂತರ ಪತ್ರಿಕೆಯಿದ್ದು, ಅಭ್ಯರ್ಥಿಗಳು ಇಂಗ್ಲೀಷ್‌ನಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ಇಂಗ್ಲೀಷ್‌ಗೆ ಕೆಲವು ಉದ್ಧೃತ ಭಾಗಗಳನ್ನು ಭಾಷಾಂತರಿಸುವ ಅಗತ್ಯವಿರುತ್ತದೆ. ಉದ್ಧೃತ ಭಾಗಗಳನ್ನು (1) ಹೇಳಿಕೆಗಳು, (2) ತೀರ್ಮಾನಗಳು ಮತ್ತು (3) ದಸ್ತಾವೇಜುಗಳಿಂದ ಆರಿಸಿ ತೆಗೆದುಕೊಳ್ಳಲಾಗಿರುತ್ತದೆ.

**(ii) ಕಾನೂನು ಪತ್ರಿಕೆ- I (ಗರಿಷ್ಠ ಅಂಕಗಳು 100)**

ಸಿವಿಲ್ ಪ್ರಕ್ರಿಯಾ ಸಂಹಿತೆ, 1908;  
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1973;  
ಭಾರತೀಯ ಸಾಕ್ಷ್ಯ ಅಧಿನಿಯಮ, 1872;  
ವಾದ ತತ್ವಗಳು ಮತ್ತು ಭಾರತ ಸಂವಿಧಾನ.

**(iii) ಕಾನೂನು ಪತ್ರಿಕೆ- II (ಗರಿಷ್ಠ ಅಂಕಗಳು 100)**

ಸಿವಿಲ್ ಪ್ರಕರಣಗಳಲ್ಲಿ ವಿವಾದಾಂಶಗಳನ್ನು ರೂಪಿಸುವುದು ಮತ್ತು ತೀರ್ಮಾನಗಳನ್ನು ಬರೆಯುವುದು.

**(iv) ಕಾನೂನು ಪತ್ರಿಕೆ- III (ಗರಿಷ್ಠ ಅಂಕಗಳು 100)**

ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಣೆಗಳನ್ನು ರೂಪಿಸುವುದು ಮತ್ತು ತೀರ್ಮಾನಗಳನ್ನು ಬರೆಯುವುದು.

**(ಸಿ) ಮೌಖಿಕ - ಪರೀಕ್ಷೆ (ಗರಿಷ್ಠ ಅಂಕಗಳು 100)**

ಅಭ್ಯರ್ಥಿಗಳ ಸಾಮಾನ್ಯ ಜ್ಞಾನ, ಕಾನೂನು ತತ್ವಗಳ ಗ್ರಹಿಕೆ ಮತ್ತು ಸಿವಿಲ್ ನ್ಯಾಯಾಧೀಶರಾಗಿ ನೇಮಕವಾಗಲು ಅವರಿಗಿರುವ ಅರ್ಹತೆಗಳನ್ನು ಪರೀಕ್ಷಿಸಲಾಗುವುದು.

**(ಡಿ) ಕಂಪ್ಯೂಟರ್ ಜ್ಞಾನದ ಪರೀಕ್ಷೆ (ಗರಿಷ್ಠ ಅಂಕಗಳು 25)**

ಕಂಪ್ಯೂಟರ್ ಜ್ಞಾನದ ಪರೀಕ್ಷೆಯು 25 ಅಂಕಗಳಿಗೆ ಇರುತ್ತದೆ. ಅಭ್ಯರ್ಥಿಗಳು ಗಳಿಸಿದ ಈ ಅಂಕಗಳನ್ನು ಅವರ ಅರ್ಹತೆಯನ್ನು ನಿಶ್ಚಿತಪಡಿಸಲು ಪರಿಗಣಿಸಲಾಗುತ್ತದೆ ಮತ್ತು ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನದ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು, ಮುಖ್ಯ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳಿಗೆ ಸೇರಿಸಲಾಗುವುದಿಲ್ಲ.

**ಸೂಚನೆ :** (ಬಿ) ಮತ್ತು (ಸಿ) ಗೆ ಸಂಬಂಧಪಟ್ಟಂತೆ ಯಾವ ಅಭ್ಯರ್ಥಿಗಳು ಕನ್ನಡದಲ್ಲಿ ಉತ್ತರಿಸಲು ಅಪೇಕ್ಷೆ ಪಡುತ್ತಾರೋ ಅವರು ಕನ್ನಡದಲ್ಲಿ ಉತ್ತರಿಸಬಹುದು.

- (ಇ) (i) ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 50 ಅಂಕಗಳು ಮತ್ತು ಇತರರಿಗೆ 60 ಅಂಕಗಳಾಗಿರುತ್ತವೆ.
- (ii) ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪ್ರತಿಯೊಂದು ಪತ್ರಿಕೆಯಲ್ಲೂ ನಿಗದಿಪಡಿಸಿರುವ ಕನಿಷ್ಠ ಅಂಕಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಅಂಕಗಳು 40 ಮತ್ತು ಇತರರಿಗೆ 50 ಅಂಕಗಳು.
- (iii) ಮೌಖಿಕ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ನಿಗದಿಪಡಿಸಿರುವ ಕನಿಷ್ಠ ಅಂಕಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 40 ಮತ್ತು ಇತರರಿಗೆ 50 ಅಂಕಗಳು.

**ಪರಂತು,**

- (i) ಮುಖ್ಯ ಲಿಖಿತ ಪರೀಕ್ಷೆಯ ಯಾವುದೇ ಪತ್ರಿಕೆಯಲ್ಲಿ ಮೇಲೆ ನಿಗದಿಪಡಿಸಿದ ಕನಿಷ್ಠ ಅಂಕಗಳಿಗಿಂತ ಕಡಿಮೆ ಅಂಕಗಳನ್ನು ಗಳಿಸಿದಂಥ ಯಾವುದೇ ಅಭ್ಯರ್ಥಿಯು ಮೌಖಿಕ ಪರೀಕ್ಷೆಗೆ ಅರ್ಹರಾಗತಕ್ಕದ್ದಲ್ಲ.
- (ii) ಮುಖ್ಯ ಲಿಖಿತ ಪರೀಕ್ಷೆಯ ಅಥವಾ ಮೌಖಿಕ ಪರೀಕ್ಷೆಯ ಯಾವುದೇ ಪತ್ರಿಕೆಯಲ್ಲಿ ಮೇಲೆ ನಿಗದಿಪಡಿಸಿದ ಕನಿಷ್ಠ ಅಂಕಗಳಿಗಿಂತ ಕಡಿಮೆ ಅಂಕಗಳನ್ನು ಗಳಿಸಿದಂಥ ಯಾವುದೇ ಅಭ್ಯರ್ಥಿಯು ಸಿವಿಲ್ ನ್ಯಾಯಾಧೀಶರಾಗಿ ನೇಮಕವಾಗುವುದಕ್ಕೆ ಅರ್ಹರಾಗತಕ್ಕದ್ದಲ್ಲ.
- (ಎಫ್) ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಯನ್ನು ಸಾಮಾನ್ಯ ವರ್ಗಕ್ಕೆ ಪರಿಗಣಿಸಬೇಕಾದಲ್ಲಿ, ಅಂತಹ ಅಭ್ಯರ್ಥಿಯು ಪೂರ್ವಭಾವಿ ಪರೀಕ್ಷೆ ಮುಖ್ಯ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಗಳಿಸಿರಬೇಕು.
- (2) ಕರ್ನಾಟಕ ನ್ಯಾಯಿಕ ಸೇವಾ (ನೇಮಕಾತಿ) ನಿಯಮಗಳು, 2004ರ 5ನೇ ನಿಯಮದ ಉಪ-ನಿಯಮ II (1) (ಇ) (ii) ಮತ್ತು ತಿದ್ದುಪಡಿ ನಿಯಮಗಳು, 2011, 2015 ಮತ್ತು 2016ರ ಮೇರೆಗೆ ಮೌಖಿಕ ಪರೀಕ್ಷೆಗೆ ಅರ್ಹರಾಗಿರುವಂಥ ಅಭ್ಯರ್ಥಿಗಳಿಂದ ಸಾಧ್ಯವಾಗಬಹುದಾದಷ್ಟು, ಪ್ರತಿ ಮೀಸಲಾತಿ ಪ್ರವರ್ಗದಲ್ಲಿನ ಖಾಲಿ ಸ್ಥಾನಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಅಧಿಸೂಚಿಸಿರುವ ಖಾಲಿ ಹುದ್ದೆಗಳ ಸಂಖ್ಯೆಗೆ 7(ಎಳು) ಪಟ್ಟು ಅಭ್ಯರ್ಥಿಗಳನ್ನು, ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ, ಮೌಖಿಕ ಪರೀಕ್ಷೆಗೆ ಕರೆಯಲಾಗುವುದು.

#### 4. ನೇಮಕಾತಿಯ ಅನರ್ಹತೆ:- ಯಾವುದೇ ವ್ಯಕ್ತಿಯು -

- (ಎ) ಭಾರತೀಯ ಪೌರನಾಗಿರದ ಹೊರತು;
- (ಬಿ) ಅತನು/ಆಕೆಯು ನ್ಯಾಯಿಕ ಸೇವೆಯಿಂದ ಅಥವಾ ಸರ್ಕಾರಿ ಅಥವಾ ಶಾಸನಾತ್ಮಕ ಅಥವಾ ಸ್ಥಳೀಯ ಪ್ರಾಧಿಕಾರ ಸೇವೆಯಿಂದ ಖಾಯಂ ನಿವೃತ್ತಿ ಹೊಂದಿದ್ದರೆ, ತೆಗೆದು ಹಾಕಿದ್ದರೆ

ಅಥವಾ ವಜಾಗೊಳಿಸಿದ್ದರೆ ಅಥವಾ ಅಭ್ಯರ್ಥಿಯು ನ್ಯಾಯಾಂಗ ಅಧಿಕಾರಿಯಾಗಿ ಆಯ್ಕೆಗೊಂಡ ನಂತರ ಪರಿವೀಕ್ಷಣ ಅವಧಿಯಲ್ಲಿ ಸೇವೆಯಿಂದ ವಿಮುಕ್ತಿಗೊಂಡಿದ್ದರೆ;

- (ಸಿ) ನೈತಿಕ ಅಧಃಪತನಕ್ಕೆ ಸೇರುವ ಯಾವುದೇ ಅಪರಾಧದಲ್ಲಿ ಅಪರಾಧಿಯೆಂದು ನಿರ್ಣೀತನಾಗಿದ್ದಲ್ಲಿ ಅಥವಾ ಉಚ್ಚ ನ್ಯಾಯಾಲಯ ಅಥವಾ ಕೇಂದ್ರ ಲೋಕಸೇವಾ ಆಯೋಗ ಅಥವಾ ಯಾವುದೇ ರಾಜ್ಯ ಲೋಕಸೇವಾ ಆಯೋಗಗಳು ನಡೆಸುವ ಪರೀಕ್ಷೆಗಳಿಗೆ ಹಾಜರಾಗುವುದರಿಂದ ಅಥವಾ ಇವು ನಡೆಸುವ ನೇಮಕಾತಿಗಳಿಗೆ ಶಾಶ್ವತವಾಗಿ ಅನರ್ಹಗೊಂಡಿರುವ ಅಥವಾ ಅನರ್ಹರಾಗಿರುವ ಅಥವಾ ಯಾವುದೇ ಬಾರ್ ಕೌನ್ಸಿಲ್‌ನ ನೋಂದಣಿ ಪಟ್ಟಿಯಿಂದ ತೆಗೆದುಹಾಕಲ್ಪಟ್ಟಿದ್ದಲ್ಲಿ;
- (ಡಿ) ಬಾರ್ ಕೌನ್ಸಿಲ್ ಅಥವಾ ಯಾವುದೇ ಶಿಸ್ತುಪಾಲನಾ ಪ್ರಾಧಿಕಾರ ದಂಡ ಅಥವಾ ಶಿಕ್ಷೆ ವಿಧಿಸಿದ್ದಲ್ಲಿ, ಅರ್ಜಿದಾರ ನ್ಯಾಯಿಕ ಹುದ್ದೆಗೆ ಸೂಕ್ತವಲ್ಲವೆಂದು ಆಯ್ಕೆ ಪ್ರಾಧಿಕಾರ ಅಭಿಪ್ರಾಯಪಟ್ಟಲ್ಲಿ;
- (ಇ) ತನ್ನ ಅಭ್ಯರ್ಥನೆಗೆ ಸಂಬಂಧಿಸಿದಂತೆ ಯಾವುದೇ ರೂಪದಲ್ಲಿ ನೇಮಕಾತಿ ಪ್ರಾಧಿಕಾರವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಭಾವಿಸಿದ್ದಲ್ಲಿ;
- (ಎಫ್) ಅಭ್ಯರ್ಥಿಯ ವೈವಾಹಿಕ ಸ್ಥಿತಿಯಲ್ಲಿ ದ್ವಿಪತ್ನಿತ್ವ/ದ್ವಿಪತಿತ್ವ ಇದ್ದಲ್ಲಿ ಸೇವೆಯ ನೇಮಕಾತಿಗೆ ಅರ್ಹರಾಗಿರತಕ್ಕದ್ದಲ್ಲ.

#### 5. ಪ್ರೊಬೇಷನ್:-

ಆಯ್ಕೆಯಾದ ಅಭ್ಯರ್ಥಿಗಳು, ಪ್ರಾರಂಭದಲ್ಲಿ ಎರಡು ವರ್ಷಗಳ ಅವಧಿಗೆ ಅಥವಾ ವಿಸ್ತರಿಸಬಹುದಾದ ಅವಧಿಗೆ ಪ್ರೊಬೇಷನ್‌ನಲ್ಲಿರುತ್ತಾರೆ ಹಾಗೂ ಕರ್ನಾಟಕ ಸಿವಿಲ್ ಸೇವಾ (ಪ್ರೊಬೇಷನ್) ನಿಯಮಗಳು, 1977ರ ಉಪಬಂಧಗಳು, ಹಾಗೆ ನೇಮಕಗೊಂಡ ವ್ಯಕ್ತಿಗಳಿಗೆ ಉಚಿತ ವ್ಯತ್ಯಾಸಗಳೊಂದಿಗೆ ಅನ್ವಯವಾಗತಕ್ಕದ್ದು. ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡ ಅಭ್ಯರ್ಥಿಗಳು ಸೇವೆಯ ಪ್ರೊಬೇಷನ್‌ನಲ್ಲಿರುವಾಗ -

- (ಎ) ಒಂದು ವರ್ಷಕ್ಕಿಂತ ಕಡಿಮೆಯಿರದ ಅಥವಾ ಉಚ್ಚ ನ್ಯಾಯಾಲಯವು ನಿರ್ದಿಷ್ಟಪಡಿಸಬಹುದಾದಂಥ ಹೆಚ್ಚಿನ ಅವಧಿಯ ಅಂಥ ತರಬೇತಿಯನ್ನು ಪಡೆದುಕೊಳ್ಳತಕ್ಕದ್ದು,

#### ಹಾಗೂ

- (ಬಿ) ಅವನು/ಅವಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ ಕರ್ನಾಟಕ ಸಿವಿಲ್ ಸೇವಾ (ಸೇವೆಗಳು ಹಾಗೂ ಕನ್ನಡ ಭಾಷಾ ಪರೀಕ್ಷೆಗಳು) ನಿಯಮಗಳು, 1974ರ ಅನುಸಾರವಾಗಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗತಕ್ಕದ್ದು.

#### 6. ಆನ್‌ಲೈನ್ ಅರ್ಜಿ ಸಲ್ಲಿಸಲು ಅಥವಾ ಶುಲ್ಕ ಸಂದಾಯ ಮಾಡಲು ಸೂಚನೆ : -

- (ಎ) ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು

<http://karnatakajudiciary.kar.nic.in/recruitment.asp>.

ವೆಬ್‌ಸೈಟ್‌ನ

ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅನ್ನು ಹೊರತುಪಡಿಸಿ ಇತರ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈ ಮುಂದೆ ಹೇಳಿರುವಂತೆ ಶುಲ್ಕವನ್ನು ತುಂಬುವುದು :

(ಬಿ) ಆನ್‌ಲೈನ್ ಮೂಲಕ ಶುಲ್ಕ ಸಂದಾಯ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ <http://karnatakajudiciary.kar.nic.in/recruitment.asp>. ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆನ್‌ಲೈನ್ ಪೇಮೆಂಟ್ ಗೇಟ್‌ವೇಯಿಂದ ಶುಲ್ಕವನ್ನು ಸಂದಾಯ ಮಾಡತಕ್ಕದ್ದು.

#### ಅಥವಾ

(ಸಿ) ಚಲನ್ ನಮೂನೆಯಲ್ಲಿ ಶುಲ್ಕ ಸಂದಾಯ: ಅಭ್ಯರ್ಥಿಗಳು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ <http://karnatakajudiciary.kar.nic.in/recruitment.asp>. ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆನ್‌ಲೈನ್ ಪೇಮೆಂಟ್ ಗೇಟ್‌ವೇಯಿಂದ ಪಿ.ಡಿ.ಎಫ್ ನಮೂನೆಯಲ್ಲಿ ಚಲನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳತಕ್ಕದ್ದು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಯಲ್ಲಿ ನಿಗದಿಪಡಿಸಿದ ಶುಲ್ಕವನ್ನು ಪಾವತಿ ಮಾಡತಕ್ಕದ್ದು. (ನೀವು ಉಪಯೋಗಿಸುವ ಕಂಪ್ಯೂಟರ್ ಪಿ.ಡಿ.ಎಫ್ ರೀಡರ್-ಅಡೋಬ್ ಅಕ್ರೋಬ್ಯಾಟ್ ಸಹೋದರ್ಶಿ ಹೊಂದಿರತಕ್ಕದ್ದು)

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ನೋಂದಾಯಿಸಲು/ಸಲ್ಲಿಸಲು ಕೊನೆಯ ದಿನಾಂಕ: 26/03/2020

(ರಾತ್ರಿ 11.59 ಗಂಟೆ)

ಆನ್‌ಲೈನ್‌ನಲ್ಲಿ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ: 30/03/2020

ಚಲನ್ ಮೂಲಕ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ: 30/03/2020

ಬ್ಯಾಂಕಿನ ಕೆಲಸದ ವೇಳೆಯವರೆಗೆ.

(ಡಿ) ಪೂರ್ವಭಾವಿ ಪರೀಕ್ಷೆ: ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-IIಎ/IIಬಿ/IIIಎ/IIIಬಿ ಅಭ್ಯರ್ಥಿಯು ರೂ. 500/- (ರೂಪಾಯಿ ಐದನೂರು ಮಾತ್ರ) ಶುಲ್ಕವನ್ನು ಸಂದಾಯ ಮಾಡತಕ್ಕದ್ದು. ಪ.ಜಾ/ಪ.ಪಂ/ ಪ್ರವರ್ಗ-I ಕ್ಕೆ ಸೇರಿದ ಅಭ್ಯರ್ಥಿಗಳು ರೂ. 250/- (ರೂಪಾಯಿ ಇನ್ನೂರೈವತ್ತು ಮಾತ್ರ) ಶುಲ್ಕವನ್ನು ಸಂದಾಯ ಮಾಡತಕ್ಕದ್ದು.

(ಇ) ಪೂರ್ವಭಾವಿ ಪರೀಕ್ಷೆಯಲ್ಲಿ ಯಶಸ್ವಿಯಾದ ಪ್ರತಿಯೊಬ್ಬ ಅಭ್ಯರ್ಥಿಯು, ಮುಖ್ಯ ಲಿಖಿತ ಪರೀಕ್ಷೆಗೆ ಹಾಜರಾಗಲು, ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದ ದಿನಾಂಕದಿಂದ 15(ಹದಿನೈದು) ದಿನಗಳೊಳಗೆ, ಮುಖ್ಯ ಲಿಖಿತ ಪರೀಕ್ಷಾ ಶುಲ್ಕವನ್ನು ಸಂದಾಯ ಮಾಡತಕ್ಕದ್ದು. ಹಾಗೆ ಸಂದಾಯ ಮಾಡಲು ತಪ್ಪಿದಲ್ಲಿ, ಅಂಥ ಅಭ್ಯರ್ಥಿಯ ಅಭ್ಯರ್ಥಿಕೆಯನ್ನು ಮುಖ್ಯ ಲಿಖಿತ ಪರೀಕ್ಷೆಗೆ ಪರಿಗಣಿಸಲಾಗುವುದಿಲ್ಲ. ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-IIಎ/IIಬಿ/IIIಎ/IIIಬಿ ಅಭ್ಯರ್ಥಿಯು ರೂ. 1000/- (ರೂಪಾಯಿ ಒಂದು ಸಾವಿರ ಮಾತ್ರ) ಶುಲ್ಕವನ್ನು ಸಂದಾಯ ಮಾಡತಕ್ಕದ್ದು.

ಪ.ಜಾ/ಪ.ಪಂ/ ಪ್ರವರ್ಗ-I ಕ್ಕೆ ಸೇರಿದ ಅಭ್ಯರ್ಥಿಗಳು ರೂ. 500/- (ರೂಪಾಯಿ ಐನೂರು ಮಾತ್ರ) ಶುಲ್ಕವನ್ನು ಸಂದಾಯ ಮಾಡತಕ್ಕದ್ದು.

### 7. ಇತರ ಷರತ್ತುಗಳು :

- (ಎ) ಒಮ್ಮೆ ಸಂದಾಯ ಮಾಡಿದ ಶುಲ್ಕವನ್ನು ಯಾವುದೇ ಸಂದರ್ಭಗಳಲ್ಲೂ ಮರುಪಾವತಿಸತಕ್ಕದ್ದಲ್ಲ.
- (ಬಿ) ಸ್ಪರ್ಧಾತ್ಮಕ, ಮುಖ್ಯ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಗೆ ಕರೆಯಲ್ಪಡುವ ಅಭ್ಯರ್ಥಿಗಳು, ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.
- (ಸಿ) ಆನ್‌ಲೈನ್ ಹೊರತುಪಡಿಸಿ ಇತರ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- (ಡಿ) ಸೇವಾ ನಿರತ ಅಭ್ಯರ್ಥಿಗಳು ಅರ್ಜಿಗಳ ಸ್ವೀಕೃತಿಗಾಗಿ ನಿಗದಿಪಡಿಸಲಾದ ದಿನಾಂಕ ಹಾಗೂ ಸಮಯವನ್ನು ಮೀರದಂತೆ ಆನ್‌ಲೈನ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು ಮತ್ತು ಸಂಬಂಧಪಟ್ಟ ಪ್ರಾಧಿಕಾರದಿಂದ ನೀಡಲಾದ “ನಿರಾಕ್ಷೇಪಣಾ ಪ್ರಮಾಣಪತ್ರ” ವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೆ ಹಾಜರು ಪಡಿಸುವುದು.
- (ಇ) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-I/IIಎ/IIಬಿ/IIIಎ/IIIಬಿ ಅಡಿಯಲ್ಲಿ ಮೀಸಲಾತಿಗಳನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿದ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೆ ಹಾಜರು ಪಡಿಸುವುದು.
- (ಎಫ್) ವಿಕಲಚೇತನ ಅಡಿಯಲ್ಲಿ ಮೀಸಲಾತಿಯನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರ ನೀಡಿದ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೆ ಹಾಜರು ಪಡಿಸುವುದು.
- (ಜಿ) ಮಾಜಿ ಸೈನಿಕ ವರ್ಗದ ಅಡಿಯಲ್ಲಿ ಮೀಸಲಾತಿಯನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು ಮಿಲಿಟರಿ ಸೇವೆಯಿಂದ ಬಿಡುಗಡೆ ಮಾಡಲಾದ ಅಥವಾ ವಿಮುಕ್ತಿಗೊಳಿಸಿದ ಪ್ರಮಾಣ ಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೆ ಹಾಜರು ಪಡಿಸುವುದು.
- (ಎಚ್) ಗ್ರಾಮೀಣ ಮೀಸಲಾತಿಯಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 1 ರಿಂದ 10ನೇ ತರಗತಿಯವರೆಗೆ ಕಡ್ಡಾಯವಾಗಿ ಗ್ರಾಮೀಣ ಮೀಸಲಾತಿಗೆ ಒಳಪಡುವ ಪ್ರದೇಶಗಳಲ್ಲಿ ವ್ಯಾಸಂಗ



ಮಾಡಿರತಕ್ಕದ್ದು. ಅಭ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆ ಸಿಆಸುಇ 96 ಸೆನೆನಿ 2005 ದಿನಾಂಕ 10.08.2005 ರನ್ವಯ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೇಲುರುಜುವಿನೊಂದಿಗೆ ನಿಗದಿ ಪಡಿಸಿದ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು ಮತ್ತು ಗ್ರಾಮೀಣ ಮೀಸಲಾತಿಯಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ಸರ್ಕಾರಿ ಆದೇಶ ಸಂಖ್ಯೆ ಸಿಆಸುಇ 8 ಸೆನೆನಿ 2001 ದಿನಾಂಕ 13.02.2001 ರನ್ವಯ ನಮೂನೆ-1ರಂತೆ ಸಂಬಂಧಿತ ತಹಶೀಲ್ದಾರರವರಿಂದ ಪಡೆದ ಪ್ರಮಾಣ ಪತ್ರವನ್ನು ಸಹ ಆನ್‌ಲೈನ್ ಅರ್ಜಿ ಸಲ್ಲಿಸುವ ಸಮಯಕ್ಕೆ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೆ ಹಾಜರು ಪಡಿಸುವುದು.

(ಏ) ಕನ್ನಡ ಮಾಧ್ಯಮದ ಮೀಸಲಾತಿಯಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 1 ರಿಂದ 10ನೇ ತರಗತಿಯವರೆಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಬಗ್ಗೆ ಸರ್ಕಾರಿ ಅಧಿಸೂಚನೆ ಸಂಖ್ಯೆ ಸಿಆಸುಇ 71 ಸೆನೆನಿ 2001 ದಿನಾಂಕ 24.10.2002 ರನ್ವಯ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೇಲುರುಜು ಹೊಂದಿರುವ ಪ್ರಮಾಣ ಪತ್ರವನ್ನು ಆನ್‌ಲೈನ್ ಅರ್ಜಿ ಸಲ್ಲಿಸುವ ಸಮಯಕ್ಕೆ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೆ ಹಾಜರು ಪಡಿಸುವುದು.

(ಜೆ) ಅಭ್ಯರ್ಥಿಯು ಉತ್ತಮ ನಡತೆಯ ಎರಡು (ಅವನು/ಅವಳು ಓದಿದ ಸಂಸ್ಥೆ/ಕಾಲೇಜಿನ ಪ್ರಾಂಶುಪಾಲರಿಂದ ವಿದ್ಯಾಭ್ಯಾಸದ ವಿವರಗಳೊಂದಿಗೆ ಪಡೆದ ಒಂದು ಮತ್ತು ಅವನು/ಅವಳು ಚೆನ್ನಾಗಿ ಪರಿಚಯವಿರುವ ಹಾಗೂ ಸಂಬಂಧಿಯಾಗಿರದ ಒಬ್ಬ ಗೌರವಾನ್ವಿತ ವ್ಯಕ್ತಿಯಿಂದ ಪಡೆದ ಇನ್ನೊಂದು) ಪ್ರಮಾಣಪತ್ರಗಳನ್ನು ದಾಖಲಾತಿಗಳ ಪರಿಶೀಲನೆ ಸಮಯದಲ್ಲಿ ಹಾಜರುಮಾಡತಕ್ಕದ್ದು.

(ಕೆ) ಮೌಖಿಕ ಪರೀಕ್ಷೆಯ ಸಮಯದಲ್ಲಿ ದಾಖಲೆಗಳ ಪರಿಶೀಲನೆಗಾಗಿ ಕರೆಯಲ್ಪಡುವ ಅಭ್ಯರ್ಥಿಗಳು, ಶೈಕ್ಷಣಿಕ ವಿದ್ಯಾರ್ಹತೆ ಅಂದರೆ ಜನ್ಮ ದಿನಾಂಕವನ್ನು ತೋರಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣಪತ್ರ, ಗುರುತಿನ ಚೀಟಿ, ಪದವಿ ಹಾಗೂ ಕಾನೂನು ಪದವಿಯ ಅಂಕ ಪಟ್ಟಿಗಳು ಮತ್ತು ಘಟಿಕೋತ್ಸವ ಪ್ರಮಾಣಪತ್ರಗಳು, ಜಾತಿ ಪ್ರಮಾಣ ಪತ್ರ, ಗ್ರಾಮೀಣ / ವಿಕಲಚೇತನರು / ಮಾಜಿ ಸೈನಿಕರು ಮತ್ತು ಕನ್ನಡ ಮಾಧ್ಯಮಕ್ಕೆ ಸಂಬಂಧಿಸಿದಂತೆ ಕ್ಲೇಮು ಮಾಡಿದ ಮೀಸಲಾತಿಗಳ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದಂತೆ ಸ್ವಯಂ ಧೃಡೀಕೃತ ಛಾಯೆ ಪ್ರತಿಗಳ ಮೂರು ಸೆಟ್‌ಗಳ ಜೊತೆಗೆ ಅಗತ್ಯ ಮೂಲ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸತಕ್ಕದ್ದು.

(ಎಲ್) ಪರಿಶೀಲನೆ ಮಾಡುವಾಗ, ಅರ್ಜಿದಾರನು ಅರ್ಜಿಯಲ್ಲಿ ಒದಗಿಸಿರುವ ಮಾಹಿತಿಯು ಸುಳ್ಳೆಂದು ಕಂಡುಬಂದಲ್ಲಿ, ಅಭ್ಯರ್ಥಿಕೆಯು ತಿರಸ್ಕೃತವಾಗುತ್ತದೆ ಹಾಗೂ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೂ ಸಹಾ ಗುರಿಯಾಗುತ್ತಾರೆ.

ಆದೇಶಾನುಸಾರ,

ಸಹಿ/-

(ರಾಜೇಂದ್ರ ಬಾದಾಮಿಕರ್)

ರಿಜಿಸ್ಟ್ರಾರ್ ಜನರಲ್ ಹಾಗೂ ಕಾರ್ಯದರ್ಶಿ,  
ಸಿವಿಲ್ ನ್ಯಾಯಾಧೀಶರುಗಳ ನೇಮಕಾತಿ ಸಮಿತಿ,  
ಕರ್ನಾಟಕ ಉಚ್ಚ ನ್ಯಾಯಾಲಯ,  
ಬೆಂಗಳೂರು-560 001.

OFFICE OF THE REGISTRAR GENERAL, HIGH COURT OF KARNATAKA,

AMBEDKAR VEEDHI, BENGALURU-560 001

**NOTIFICATION No. CJR 1/2020**

**DATED 25<sup>TH</sup> DAY OF FEBRUARY, 2020**

**RECRUITMENT OF CANDIDATES TO THE POST OF CIVIL JUDGES  
LAST DATE FOR ONLINE RECEIPT OF APPLICATIONS : 26<sup>TH</sup> MARCH 2020**

It is hereby notified that under the provisions of **Karnataka Judicial Service (Recruitment) Rules, 2004 and Amendment Rules, 2011, 2015 and 2016, the High Court of Karnataka** invites **Online applications** for direct recruitment to **53** posts of Civil Judges which includes the existing and consequential vacancies.

1. Minimum Qualification and Age Limit for :-

**A. Direct Recruitment:-**

(a) Must be holder of a degree in Law granted by a University established by Law in India and must have been enrolled as an Advocate.

- (b) Must not have completed as on the last date fixed for receipt of applications, 38 years of age in the case of candidates belonging to Scheduled Caste or Scheduled Tribe and 35 years of age in the case of others.
- (c) For Ex-servicemen candidates, relaxation of three years in the upper age limit.

**B. Recruitment of In-service Candidates:-**

- (a) Must be holder of a degree in Law granted by a University established by Law in India.
- (b) Must not have completed as on the last date fixed for receipt of applications, 43 years of age in the case of candidates belonging to Scheduled Caste or Scheduled Tribe and 40 years of age in the case of others.
- (d) All In-service candidates having required qualification working in the High Court and in the District Judiciary irrespective of their cadres are eligible to apply for the post of Civil Judge.
- (e) Assistant Public Prosecutors-cum-Additional Government Pleaders who are working in the Department of Prosecutions and Government Litigation are also eligible to apply for the post of Civil Judges.

**Note:** 1. Direct recruitment to the cadre of Civil Judges is subject to any order made under Article 16(4) or 16(4A) of the Constitution of India, providing reservation for Scheduled Castes, Scheduled Tribes and other backward classes.

2. For direct recruitment to the cadre of Civil Judges 1% (One percent) reservation has been provided for Orthopedic disabled persons (persons having disability with one arm (OA)/one leg (OL)/both legs (BL), subject to the prescribed qualifications.

3. **Scale of Pay :-** Rs. 27700-770-33090-920-40450-1080-44770

**Classification of 53 Vacancies**

Category	Un-reserved General	Women Candidate	Kannada Medium	Rural Candidate	Ex-service Men	Physically Challenged	TOTAL
<b>S.C.</b>	<b>1</b>	<b>2</b>	<b>1</b>	<b>2</b>	<b>-</b>	<b>-</b>	<b>6</b>
<b>S.T.</b>	<b>-</b>	<b>-</b>	<b>-</b>	<b>-</b>	<b>-</b>	<b>1</b>	<b>1</b>
<b>Category-I</b>	<b>-</b>	<b>1+3*</b>	<b>-</b>	<b>1+2*</b>	<b>2*</b>	<b>1*</b>	<b>2+8*</b>
<b>Category-II (A)</b>	<b>1</b>	<b>2</b>	<b>1</b>	<b>1</b>	<b>1</b>	<b>-</b>	<b>6</b>
<b>Category-II(B)</b>	<b>-</b>	<b>1</b>	<b>1*</b>	<b>3*</b>	<b>-</b>	<b>-</b>	<b>1+4*</b>
<b>Category-III(A)</b>	<b>-</b>	<b>1</b>	<b>-</b>	<b>-</b>	<b>-</b>	<b>1</b>	<b>2</b>
<b>Category-III(B)</b>	<b>1</b>	<b>-</b>	<b>-</b>	<b>-</b>	<b>1</b>	<b>-</b>	<b>2</b>
<b>General Merit</b>	<b>7</b>	<b>6</b>	<b>1</b>	<b>5</b>	<b>2</b>	<b>-</b>	<b>21</b>
<b>TOTAL</b>	<b>10</b>	<b>13+3*</b>	<b>3+1*</b>	<b>9+5*</b>	<b>4+2*</b>	<b>2+1*</b>	<b>41+12*</b>

**(\*) Mentioning of star against notified vacancies indicate that particular vacancy is carried forward as backlog.**

**NOTE:-1.** The 32 posts under Cat-II(A) which were not

filled during last 6 recruitment process from the year 2014 to 2019 are  
considered as fresh vacancy as one time measure as per the  
G.O. No. LAW 282 LAC 2018, dated. 04.11.2019.

**2.** The above classification has been made keeping in view the relevant Government Orders in force.

**3. Method of Recruitment:-** By direct recruitment on the basis of aggregate marks obtained in a competitive examination (Main Written Examination and Viva-Voce) conducted by the High Court.

- (1) The Competitive Examination for recruitment of Civil Judges shall consists of 3 stages i.e., (a) Preliminary Examination (b) Main Written Examination and (c) Viva-Voce. The marks secured in the Preliminary Examination is considered only for Eligibility for the Main Written Examination.

---

(a) **PRELIMINARY EXAMINATION:-**

The Preliminary Examination shall be conducted by way of Objective Type Question Paper consisting of 100 marks and the syllabi for the said examination shall be the following, namely:-

Part-A – Code of Civil Procedure, 1908;  
Negotiable Instruments Act, 1981;  
Transfer of Property Act, 1882;  
Indian Contract Act, 1872;  
Specific Relief Act, 1963;  
Indian Constitution; and  
Karnataka Rent Act, 1999.

Part-B – Code of Criminal Procedure, 1973;  
Indian Penal code, 1860; and  
Indian Evidence Act, 1872.

Part-C – General knowledge – Test of reasoning and mental ability.

(b) **MAIN WRITTEN EXAMINATION:-**

(i) **Translation Paper** (Maximum Marks 100)

There will be one translation paper and the candidates will be required to translate passages in English into Kannada and Kannada into English. The Passages will be from (1) Depositions, (2) Judgments and (3) Documents.

(ii) **Law Paper I** (Maximum Marks 100)

The Code of Civil Procedure, 1908;  
The Code of Criminal Procedure, 1973;  
The Indian Evidence Act, 1872;  
Principles of Pleading and the Constitution of India.

(iii) **Law Paper II** (Maximum Marks 100)

Framing of Issues and writing of Judgments in Civil Cases.

(iv) **Law Paper III** (Maximum Marks 100)

Framing of Charges and writing of Judgments in Criminal cases.

(c) **VIVA-VOCE** (Maximum Marks 100)

The candidates General Knowledge, grasp of principles of law and suitability for appointment as Civil Judge shall be tested.

(d) **COMPUTER TEST** (Maximum Marks 25)

The test of knowledge of computers shall carry maximum 25 marks and such marks secured by the candidate shall be considered for ascertaining the suitability and computer knowledge of the candidates and shall not be aggregated to the total marks obtained in the main written examination and Viva-Voce.

**Note: Regarding (b) and (c), such of those candidates who desire to answer in Kannada may do so.**

- (e) (i) Minimum marks for pass in the Preliminary Examination shall be 50 for candidates belonging to Scheduled Castes and Scheduled Tribes and 60 for others.
- (ii) Minimum marks for pass in each paper of the Main Written Examination shall be 40 for candidates belonging to Scheduled Castes and Scheduled Tribes and 50 for others.
- (iii) Minimum marks for pass in the Viva-Voce shall be 40 for candidates belonging to Scheduled Castes and Scheduled Tribes and 50 for others.

Provided that no candidate who has secured less than the minimum marks specified above:

(i) in any paper of the Main Written Examination shall be eligible for Viva-Voce.

(ii) in any paper of the Main Written Examination or in Viva- Voce shall be eligible for appointment as Civil Judge.

- (f) In order to be considered under General Category, a candidate belonging to a Scheduled Caste or Scheduled Tribe has to secure the minimum marks prescribed for General Category in the Preliminary Examination, Main Written Examination and Viva-Voce.

(2) From among the candidates who are eligible for Viva-Voce as per sub-rule II (1) (e) (ii) of Rule 5 of the Karnataka Judicial Service (Recruitment) Rules, 2004 and Amendment Rules, 2011, 2015 and 2016, as far as may be, such number of candidates as is equal to 7 (seven) times the

number of vacancies notified, having regard to the number of vacancies in each reserved category, selected in the order of merit, shall be called for Viva-voce Examination.

**4. Disqualification for Appointment:-** No person shall be eligible for appointment to the service –

- (a) unless he is a Citizen of India;
- (b) if he/she is compulsorily retired, removed or dismissed from Judicial Service or from service in Government or Statutory or Local Authority or if a candidate after being selected as a Judicial Officer has been discharged from service during probationary period.
- (c) if he has been convicted of an offence involving moral turpitude or who is or has been permanently debarred or disqualified by the High Court or the Union Public Service Commission or any State Public Service Commission from appearing for examinations or selections conducted by it or has been removed from its roll by any Bar Council.
- (d) if any penalty or punishment has been imposed by the Bar Council or any disciplinary authority which in the opinion of selecting authority, makes the applicant unsuitable for a judicial post.
- (e) if he directly or indirectly influences the recruiting authority by any means for his candidature.
- (f) if the marital status of the candidate is bigamous.

**5. Probation:-** A candidate selected will be initially on probation for two years or for extended period and the provisions of Karnataka Civil Services (Probation) Rules, 1977, shall mutatis mutandis, apply to persons so appointed. The candidates appointed as Civil Judge, during the period of probation, shall –

- (a) undergo such training for a period not less than one year or more as specified by the High Court, and
- (b) pass the Kannada Language Examination conducted by the Karnataka Public Service Commission in accordance with the Karnataka Civil Services (Services and Kannada Language Examinations) Rules, 1974, if he/she has not already passed it.

---

**6. Instructions to submit On line application/payment of fee:-**

(a) Those who are desirous of applying for the said posts are required to fill the application **online** on the website <http://karnatakajudiciary.kar.nic.in/recruitment.asp>. Applications sent by any other mode other than online will not be considered. The fee shall be remitted as hereunder:

(b) **Online Payment:** On submission of online application, the candidate shall make the online payment of application fee by SBI online payment gateway through link <http://karnatakajudiciary.kar.nic.in/recruitment.asp>.

**Or**

(c) **Challan Form:** On submission of online application, the candidate shall download the challan from SBI online payment gateway through link <http://karnatakajudiciary.kar.nic.in/recruitment.asp> in PDF format and shall remit the prescribed fee in any branch of SBI. (System need to support PDF reader-like Adobe, Acrobat)

**The Last Date for register / submit Online Application:**

**26/03/2020 (11.59 PM)**

**The Last Date for payment of fee through online: 30/03/2020**

**The Last Date for payment of fee through Challan: 30/03/2020 till Banks working hours.**

(d) **Preliminary Examination** : The Candidate belongs to General Merit and Category- IIA/ IIB/ IIIA/ IIIB shall remit fee of **Rs.500/- (Rupees five hundred only)**. The candidate belongs to SC/ST/Category-I shall remit fee of **Rs.250/- (Rupees two hundred fifty only)**.



**(e) Main Written Examination fee shall be** payable by each candidate who is successful in the Preliminary Examination and eligible to appear for the Main Written Examination immediately within 15 (Fifteen) days from the date of announcing the result of the Preliminary Examination, failing which, their candidature will not be considered for Main Written Examination. The candidate belongs to General Merit and category –IIA/ IIB / IIIA / IIIB shall remit fee of **Rs.1,000/- (Rupees one thousand only)**. The candidate belongs to SC/ST/Category-I shall remit fee of **Rs.500/- (Rupees five hundred only)**.

**7. Other conditions:-**

- a) Fee once paid shall not be refunded under any circumstances.
- b) Those candidates called for Competitive Examinations and Viva-Voce will have to appear for the same at their own cost.
- c) Applications sent in any other mode except online will not be considered.
- d) In-service candidates shall submit their applications online not later than the date and time fixed for receipt of applications and should possess “No Objection Certificate” issued by the concerned Authority at the time of submitting online application and produce the same whenever directed by the Authority without fail.
- e) Candidates Claiming Reservations under SC/ ST, Category – I / II A / II B / III A / III B shall possess the certificate in the form as prescribed by the Government of Karnataka and issued by the competent Authority at the time of submitting online application and produce the same whenever directed by the Authority without fail.
- f) Candidates claiming reservation under Physically Challenged shall possess the Certificates issued by Competent Authorities at the time of submitting online application and produce the same whenever directed by the Authority without fail.

g) Candidates claiming reservation under Ex-Servicemen shall possess the certificate of release or discharge from Military Service at the time of submitting online application and produce the same whenever directed by the Authority without fail.

h) Candidates claiming reservation under Rural quota should have studied from 1 to 10<sup>th</sup> standard in rural areas. The candidate shall possess Rural Study Certificate in the format prescribed in G.O.No.DPAR 96 SRR 2005 dated 10.08.2005, duly attested by the Head Master of the School and countersigned by the concerned BEO and General Merit candidate claiming reservation under rural quota shall also possess certificate in Form-1 obtained from concerned Tahsildar as per G.O. No. DPAR 8 SRR 2001 dated 13.02.2001, certifying that they do not fall under the creamy layer prescribed by Government of Karnataka at the time of submitting online application and produce the same whenever directed by the Authority without fail.

i) Candidates claiming reservation under Kannada Medium quota shall possess certificate for having studied in Kannada Medium from 1 to 10<sup>th</sup> standard as prescribed in GoK Notification No.DPAR 71 GPR 2001 dated 24.10.2002, duly attested by the Head Master of the School and countersigned by the concerned BEO at the time of submitting online application and produce the same whenever directed by the Authority without fail.

j) The candidate shall furnish two character certificates of good character (one from the Principal of the Institution/College in which he/she last studied with study details and another from a respectable person not being a relative who is well acquainted with him/her at the time of verification of documents.

k) Candidates called for the document verification at the time of Viva-Voce shall furnish the necessary original documents with three sets of self attested photocopies of the documents with regard to Educational Qualification i.e., SSLC or equivalent examination certificate to show the Date of Birth, ID Proof, Marks cards of Degree, Law Degree, Convocation Certificates and Certificate of Caste, reservations claimed

೧೯

with regard to Rural / Physically Challenged/ Ex-Servicemen and Kannada Medium etc., for verification.

**(1) On verification, if the information so furnished by the applicant in the application is found to be false, then their candidature is liable for rejection and also they are liable for Criminal Prosecution for furnishing false information.**

**BY ORDER,**

**Sd/-**

**(RAJENDRA BADAMIKAR)**

REGISTRAR GENERAL AND SECRETARY,  
CIVIL JUDGES RECRUITMENT COMMITTEE,  
HIGH COURT OF KARNATAKA,  
BENGALURU-560001.